



ಕರ್ನಾಟಕ ಸರ್ಕಾರದ ನಡವಳಿಗಳು

ವಿಷಯ: ಕೈಮಗ್ಗ ಮತ್ತು ವಿದ್ಯುತ್ ಮಗ್ಗಗಳ ನೇಕಾರರಿಗೆ ನೇಕಾರಿಕೆ ಉದ್ದೇಶಕ್ಕಾಗಿ ಸಹಕಾರ ಬ್ಯಾಂಕ್ ಗಳು ಮತ್ತು ಸಹಕಾರ ಸಂಘಗಳ ಮೂಲಕ ಶೂನ್ಯ ಬಡ್ಡಿ ದರದಲ್ಲಿ ರೂ.2.00 ಲಕ್ಷಗಳವರೆಗೆ ಸಾಲ ಸೌಲಭ್ಯ ಒದಗಿಸಲು ಮಾರ್ಗಸೂಚಿ ಹೊರಡಿಸುವ ಕುರಿತು.

- ಓದಲಾಗಿದೆ:
1. ಸನ್ಮಾನ್ಯ ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ನಡೆದ ನೇಕಾರರ ವಿವಿಧ ಸಮಸ್ಯೆಗಳ ಕುರಿತು ದಿನಾಂಕ:17-12-2022ರ ಸಭೆಯ ನಡವಳಿ.
 2. ಜವಳಿ ಅಭಿವೃದ್ಧಿ ಆಯುಕ್ತರು ಹಾಗೂ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ ಇವರ ಪತ್ರ ಸಂಖ್ಯೆ: ಕೈಜಇ/ ಕೈಮಗ್ಗ/ ಅಧೀ/ಶೂನ್ಯ ದರದಲ್ಲಿ ಸಾಲ/ಮಾರ್ಗಸೂಚಿ/2022-23, ದಿನಾಂಕ: 19-12-2022.

ಪ್ರಸ್ತಾವನೆ:

ಮೇಲೆ(1)ರಲ್ಲಿ ಓದಲಾದ ನೇಕಾರರ ವಿವಿಧ ಸಮಸ್ಯೆಗಳ ಕುರಿತು ಸನ್ಮಾನ್ಯ ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ದಿನಾಂಕ:17-12-2022 ರಂದು ನಡೆದ ಸಭೆಯಲ್ಲಿ ಚರ್ಚಿಸಿದಂತೆ, ಕೈಮಗ್ಗ ಮತ್ತು ವಿದ್ಯುತ್ ಮಗ್ಗಗಳ ನೇಕಾರರಿಗೆ ನೇಕಾರಿಕೆ ಉದ್ದೇಶಕ್ಕಾಗಿ ಸಹಕಾರ ಬ್ಯಾಂಕ್ ಗಳು ಮತ್ತು ಸಹಕಾರ ಸಂಘಗಳ ಮೂಲಕ ಶೂನ್ಯ ಬಡ್ಡಿ ದರದಲ್ಲಿ ರೂ.2.00 ಲಕ್ಷಗಳವರೆಗೆ ಸಾಲ ಸೌಲಭ್ಯ ಒದಗಿಸಲು ತೀರ್ಮಾನಿಸಲಾಗಿರುತ್ತದೆ.

ಮೇಲೆ(2)ರಲ್ಲಿ ಓದಲಾದ ಕೈಮಗ್ಗ ಮತ್ತು ವಿದ್ಯುತ್ ಮಗ್ಗಗಳ ನೇಕಾರರಿಗೆ ನೇಕಾರಿಕೆ ಉದ್ದೇಶಕ್ಕಾಗಿ ಸಹಕಾರ ಬ್ಯಾಂಕ್ ಗಳು ಮತ್ತು ಸಹಕಾರ ಸಂಘಗಳ ಮೂಲಕ ಶೂನ್ಯ ಬಡ್ಡಿ ದರದಲ್ಲಿ ರೂ.2.00 ಲಕ್ಷಗಳವರೆಗೆ ಸಾಲ ಸೌಲಭ್ಯ ಒದಗಿಸುವ ಬಗ್ಗೆ ಹಾಗೂ ಮಗ್ಗ ಪೂರ್ವ ಹಾಗೂ ಮಗ್ಗ ನಂತರದ ಚಟುವಟಿಕೆಗಳ ಯಂತ್ರೋಪಕರಣಗಳ ಖರೀದಿಗಾಗಿ ಹಾಗೂ ದುಡ್ಡು ಬಂಡವಾಳಕ್ಕಾಗಿ ಖರೀದಿಸಲಾಗುವ ಬಿಲ್ಲಿನ ದರದನ್ವಯ ರೂ.2.00 ಲಕ್ಷಗಳಿಗೆ ಮಿತಿಗೊಳಿಸಿ, ಕರಡು ಮಾರ್ಗಸೂಚಿಯನ್ನು ಸಿದ್ಧಪಡಿಸಿ ಆದೇಶ ಹೊರಡಿಸುವಂತೆ ಕೋರಿ ಜವಳಿ ಅಭಿವೃದ್ಧಿ ಆಯುಕ್ತರು ಹಾಗೂ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ ರವರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿರುತ್ತಾರೆ.


ಜವಳಿ ಅಭಿವೃದ್ಧಿ ಆಯುಕ್ತರು ಹಾಗೂ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ ಇವರ ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆಯೊಂದಿಗೆ ಸಮಾಲೋಚಿಸಿ, ಕೂಲಂಕುಷವಾಗಿ ಪರಿಶೀಲಿಸಿದ ಸರ್ಕಾರವು ಈ ಕೆಳಗಿನಂತೆ ಆದೇಶಿಸಿದೆ.

ಸರ್ಕಾರದ ಆದೇಶ ಸಂಖ್ಯೆ: CI 107 JAKY 2022, ಬೆಂಗಳೂರು, ದಿನಾಂಕ: 23-12-2022

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, 2023-24ನೇ ಸಾಲಿನಿಂದ ನೇಕಾರರ ಸಹಕಾರ ಸಂಘಗಳು / ಕೈಗಾರಿಕಾ ಸಹಕಾರ ಬ್ಯಾಂಕ್‌ಗಳೂ / ಕೃಷಿಯೇತರ / ಕೃಷಿ ಪತ್ತಿನ ಸಹಕಾರ ಸಂಘಗಳು / ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ಗಳು ಹಾಗೂ ಇತರ ಸಹಕಾರ ಬ್ಯಾಂಕುಗಳು ರಾಜ್ಯದ ಕೈಮಗ್ಗ ಮತ್ತು ವಿದ್ಯುತ್‌ಮಗ್ಗಗಳ ನೇಕಾರರಿಗೆ ನೇಕಾರಿಕೆ ಮತ್ತು ನೇಕಾರಿಕೆಗೆ ಸಂಬಂಧಿಸಿದ ಉದ್ದೇಶಗಳಿಗಾಗಿ 'ಶೂನ್ಯ' ಬಡ್ಡಿ ದರದಲ್ಲಿ ರೂ.2.00

ಲಕ್ಷಗಳವರೆಗೆ ನೀಡುವ ಸಾಲಕ್ಕೆ ಸರ್ಕಾರದಿಂದ ಗರಿಷ್ಠ ಶೇ.11 ರಷ್ಟು ಬಡ್ಡಿ ಸಹಾಯಧನವನ್ನು ಎಲ್ಲಾ ರೀತಿಯ ಅಲ್ಪಾವಧಿ, ಮಧ್ಯಮಾವಧಿ ಮತ್ತು ಧೀರ್ಘಾವಧಿ ಸಾಲಗಳಿಗೆ ಈ ಯೋಜನೆಯ ಮಾರ್ಗಸೂಚಿಗೆ ಈ ಕೆಳಕಂಡ ಷರತ್ತಿಗೊಳಪಟ್ಟು ಅನುಮೋದನೆ ನೀಡಿ ಆದೇಶಿಸಿದೆ.

- 1) ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.
- 2) ರಾಜ್ಯದ ಕೈಮಗ್ಗ ಮತ್ತು ವಿದ್ಯುತ್ ಮಗ್ಗ ಹಾಗೂ ನೇಯ್ಗೆಯ ಇತರೆ ಚಟುವಟಿಕೆಗಳಲ್ಲಿ ತೊಡಗಿರುವ ನೇಕಾರರು ಇರತಕ್ಕದ್ದು.
- 3) ಜಿಲ್ಲಾ ಮಟ್ಟದ ಹಂತದಲ್ಲಿ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ / ಸಹಾಯಕ ನಿರ್ದೇಶಕರು ಅರ್ಹ ನೇಕಾರರನ್ನು ಗುರುತಿಸತಕ್ಕದ್ದು.
- 4) ಈ ಯೋಜನೆಯು ದಿನಾಂಕ: 01.04.2023 ರಿಂದ ನೇಕಾರರ ಸಹಕಾರ ಸಂಘಗಳು / ಕೃಷಿ ಪತ್ತಿನ ಸಹಕಾರ ಸಂಘಗಳು / ಕೃಷಿಯೇತರ ಪತ್ತಿನ ಸಹಕಾರ ಸಂಘಗಳು / ಸಹಕಾರ ಬ್ಯಾಂಕ್‌ಗಳು (ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ಗಳು, ಪಟ್ಟಣ ಸಹಕಾರ ಬ್ಯಾಂಕ್‌ಗಳು, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ಗಳು ಹಾಗೂ ಇತರೆ ಕೈಗಾರಿಕಾ ಸಹಕಾರ ಬ್ಯಾಂಕ್‌ಗಳು) ನೇಕಾರಿಕೆ ಮತ್ತು ನೇಕಾರಿಕೆಗೆ ಸಂಬಂಧಪಟ್ಟ ಚಟುವಟಿಕೆಗಳಾದ ಮಗ್ಗಗಳ ಸ್ಥಾಪನೆ, ಕಚ್ಚಾಮಾಲು ಖರೀದಿ ಮತ್ತು ಸಿದ್ಧ ವಸ್ತುಗಳ ಉತ್ಪಾದನೆ, ಮಗ್ಗ ಪೂರ್ವ ಚಟುವಟಿಕೆಗಳು ಮತ್ತು ಮಗ್ಗ ನಂತರದ ಸಂಸ್ಕರಣೆ ಚಟುವಟಿಕೆಗಳು ಇತ್ಯಾದಿ ಉದ್ದೇಶಗಳಿಗೆ ನೀಡುವ ಅಲ್ಪಾವಧಿ, ಮಧ್ಯಮಾವಧಿ ಮತ್ತು ಧೀರ್ಘಾವಧಿ (ಕ್ಯಾಶ್ ಕ್ರೆಡಿಟ್ ಸಾಲಗಳನ್ನು ಹೊರತು ಪಡಿಸಿ) ಸಾಲಗಳಿಗೆ ಮಾತ್ರ ಅರ್ಹರಾಗಿರುತ್ತಾರೆ.
- 5) ಮೇಲ್ಕಂಡ ಎಲ್ಲಾ ಸಹಕಾರ ಬ್ಯಾಂಕ್ / ಸಂಘಗಳು ಮತ್ತು ಸಾಲ ನೀಡುವ ಸಂಸ್ಥೆಗಳು ಶೇ.11 ರ ಬಡ್ಡಿ ದರದಲ್ಲಿ ಮಾತ್ರ ಸಾಲಗಳನ್ನು ನೇಕಾರರಿಗೆ ಒದಗಿಸತಕ್ಕದ್ದು.
- 6) ಈ ಯೋಜನೆಯಡಿ ಸಾಲ ಪಡೆಯುವ ಪ್ರಸ್ತಾವನೆಗಳನ್ನು ನೇಕಾರರು ಜಿಲ್ಲೆಯ ಕೈಮಗ್ಗ ಮತ್ತು ಜವಳಿ ಇಲಾಖೆಗೆ ಸಲ್ಲಿತಕ್ಕದ್ದು. ಜಿಲ್ಲಾ ಮಟ್ಟದ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಅರ್ಹ ಫಲಾನುಭವಿಗಳ ಸಾಲದ ಪ್ರಸ್ತಾವನೆಗಳನ್ನು ಸಂಬಂಧಿಸಿದ ಬ್ಯಾಂಕ್‌ಗಳಿಗೆ ಸಾಲ ಮಂಜೂರಾತಿಗೆ ಶಿಫಾರಸ್ಸು ಮಾಡತಕ್ಕದ್ದು. ಇಲಾಖೆಯಿಂದ ಶಿಫಾರಸ್ಸು ಮಾಡಲಾದ ಪ್ರಸ್ತಾವನೆಗಳಿಗೆ / ನೇಕಾರರುಗಳಿಗೆ ಮಾತ್ರ ಮೇಲ್ಕಂಡ ಬ್ಯಾಂಕ್‌ಗಳ ಈ ಯೋಜನೆಯಡಿ ಸಾಲ ನೀಡತಕ್ಕದ್ದು ಹಾಗೂ ಇಂತಹ ಪ್ರಸ್ತಾವನೆಗಳಿಗೆ ಮಾತ್ರ ಇಲಾಖೆಯಿಂದ ಬಡ್ಡಿ ಸಹಾಯಧನ ಪಡೆಯುವ ಕೈಮಗ್ಗಗಳನ್ನು ಇಲಾಖೆಗೆ ಕಳುಹಿಸತಕ್ಕದ್ದು.
- 7) ಈ ಯೋಜನೆಯಡಿ ನೇಕಾರರಿಗೆ ಪ್ರಾಥಮಿಕ ಹಂತದಲ್ಲಿ ನೇಕಾರರ ಸಹಕಾರ ಸಂಘಗಳು / ಕೃಷಿ ಪತ್ತಿನ ಸಹಕಾರ ಸಂಘಗಳು / ಕೃಷಿಯೇತರ ಪತ್ತಿನ ಸಹಕಾರ ಸಂಘಗಳು / ಸಹಕಾರ ಬ್ಯಾಂಕ್‌ಗಳು ನೇಕಾರರಿಗೆ ಒದಗಿಸುವ ಶೂನ್ಯ ಬಡ್ಡಿ ದರದ ಸಾಲಗಳ ಮೇಲೆ ಶೇಕಡ 11 ರ ದರದಲ್ಲಿ ಬಡ್ಡಿ ಸಹಾಯಧನವನ್ನು ಸಂಬಂಧಪಟ್ಟ ನೇಕಾರ ಸಹಕಾರ ಸಂಘಗಳಿಗೆ, ಕೈಗಾರಿಕಾ ಸಹಕಾರ ಬ್ಯಾಂಕ್‌ಗಳಿಗೆ / ಕೃಷಿ ಪತ್ತಿನ ಸಹಕಾರ ಸಂಘಗಳು / ಕೃಷಿಯೇತರ ಪತ್ತಿನ ಸಹಕಾರ ಸಂಘಗಳಿಗೆ, ಜಿಲ್ಲಾ ಕೇಂದ್ರ (ಡಿ.ಸಿ.ಸಿ) ಬ್ಯಾಂಕ್‌ಗಳಿಗೆ ಮತ್ತು ಕರ್ನಾಟಕ ರಾಜ್ಯ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ (ಕಸ್ಕಾರ್ಡ್) ಬ್ಯಾಂಕ್‌ಗಳಿಗೆ ಒದಗಿಸತಕ್ಕದ್ದು.



- 8) ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್, ಡಿ.ಸಿ.ಸಿ ಬ್ಯಾಂಕ್‌ಗಳು, ನೇಕಾರರ ಸಹಕಾರ ಸಂಘಗಳು, ಕೃಷಿ ಪತ್ತಿನ ಸಹಕಾರ ಸಂಘಗಳು, ಕೃಷಿಯೇತರ ಪತ್ತಿನ ಸಹಕಾರ ಸಂಘಗಳು, ಕಸ್ಕಾರ್ಡ್, ಪಿಕಾರ್ಡ್ ಬ್ಯಾಂಕ್‌ಗಳು ಹಾಗೂ ಇತರೆ ಕೈಗಾರಿಕಾ ಸಹಕಾರ ಬ್ಯಾಂಕ್‌ಗಳು ಕೈಮಗ್ಗ ಮತ್ತು ವಿದ್ಯುತ್‌ಮಗ್ಗಗಳ ನೇಕಾರರಿಗೆ ಶೂನ್ಯ ಬಡ್ಡಿ ದರದಲ್ಲಿ ರೂ.2.00 ಲಕ್ಷಗಳ ವರೆಗಿನ ಮಿತಗೊಳಪಟ್ಟು ಸಾಲ ಒದಗಿಸಲು ಅಗತ್ಯವಾದ ಕ್ರಮವನ್ನು ಕೈಗೊಳ್ಳತಕ್ಕದ್ದು.
- 9) ಈ ಯೋಜನೆಯಡಿ ವಿತರಿಸಲಾದ ನೇಕಾರಿಕೆ ಸಾಲಗಳಿಗೆ ಸಂಬಂಧಿಸಿದಂತೆ ಸರ್ಕಾರದ ಬದ್ಧತೆಯು ಮೇಲಿನ ಮಿತಿಗೆ ಹಾಗೂ ಸಾಲದ ಅವಧಿಗೆ ಸೀಮಿತವಾಗಿರುತ್ತದೆ. ಆದಾಗ್ಯೂ ನೇಕಾರರು ನಿಗದಿತ ದಿನಾಂಕದಂದು ಸಾಲ ಮರುಪಾವತಿಸಲು ವಿಫಲವಾಗಿ ಸುಸ್ತಿದಾರರಾದಲ್ಲಿ, ಸರ್ಕಾರದ ಬದ್ಧತೆ ಇರುವುದಿಲ್ಲ.
- 10) ಸಾಲಗಾರರು ಇಂತಹ ಮುದ್ದತು ಮೀರಿದ ಕಂತುಗಳಲ್ಲಿ ಇರುವ ಸಾಲಗಳನ್ನು ಸಾಮಾನ್ಯ ಬಡ್ಡಿಯ ದರದಲ್ಲಿ ಇತರೆ ವೆಚ್ಚಗಳೊಂದಿಗೆ ಮರುಪಾವತಿಸಬೇಕಾಗುತ್ತದೆ. ಒಂದು ವೇಳೆ ಮುದ್ದತು ಮೀರಿದ ಇಂತಹ ಸಾಲಗಳ ಕಂತುಗಳನ್ನು ಸಾಮಾನ್ಯ ಬಡ್ಡಿ ದರದಲ್ಲಿ ಇತರೆ ವೆಚ್ಚಗಳೊಂದಿಗೆ ಮರುಪಾವತಿಸಿದ ಪಕ್ಷದಲ್ಲಿ ನಂತರದ ಚಾಲ್ತಿ ಕಂತುಗಳಿಗೆ ಶೂನ್ಯ ದರದಲ್ಲಿ ಬಡ್ಡಿ ರಿಯಾಯಿತಿಯ ಸೌಲಭ್ಯಗಳು ಮುಂದುವರೆಯುತ್ತದೆ.
- 11) ಈ ಯೋಜನೆಯಡಿ ಪ್ರತಿ ಕೈಮಗ್ಗ ಹಾಗೂ ಅದರ ಸಲಕರಣೆಗಳ ಖರೀದಿಗೆ ಗರಿಷ್ಠ ರೂ.50,000/- ಗಳನ್ನು, ದುಡಿಮೆ ಬಂಡವಾಳಕ್ಕಾಗಿ ರೂ.30,000 ಗಳನ್ನು ಹಾಗೂ ಪ್ರತಿ ವಿದ್ಯುತ್ ಮಗ್ಗ ಖರೀದಿಗೆ ರೂ.1,75,000/- ಗಳು, ದುಡಿಮೆ ಬಂಡವಾಳಕ್ಕಾಗಿ ರೂ.60,000/- ರಂತೆ ಸಹಕಾರ ಬ್ಯಾಂಕ್‌ಗಳು / ಸಹಕಾರ ಸಂಘಗಳು ಸಾಲವನ್ನು ಮಂಜೂರು ಮಾಡಬಹುದಾಗಿರುತ್ತದೆ. ಇಲಾಖಾ ಅಧಿಕಾರಿಗಳಿಂದ ಕ್ಲೇಮ್‌ಗಳ ಬಗ್ಗೆ ಸ್ಥಳ ಪರಿಶೀಲಿಸುವ ಸಮಯದಲ್ಲಿ ಖರೀದಿಗೆ ಸಂಬಂಧಿಸಿದ ಅವಶ್ಯವಿರುವ ಬಿಲ್ಲುಗಳನ್ನು ನೇಕಾರರು ಹಾಜರುಪಡಿಸತಕ್ಕದ್ದು. ಸಹಕಾರ ಬ್ಯಾಂಕ್‌ಗಳು ಸಾಲ ವಸೂಲಾತಿಯನ್ನು (EMI) ತ್ರೈಮಾಸಿಕವಾಗಿ ನಿಗದಿಪಡಿಸಬಹುದಾಗಿರುತ್ತದೆ.
- 12) ಈ ಯೋಜನೆಯ ಅವಧಿಯಲ್ಲಿ ಬಡ್ಡಿ ಸಹಾಯಧನವು ಪೂರ್ಣವಾಗಿ ಮರುಪಾವತಿಯಾಗುವ ಅಲ್ಪಾವಧಿ, ಮಧ್ಯಮಾವಧಿ ಮತ್ತು ಧೀರ್ಘಾವಧಿ (ಕ್ಯಾಶ್ ಕ್ರೆಡಿಟ್ ಸಾಲಗಳನ್ನು ಹೊರತು ಪಡಿಸಿ) ಸಾಲಗಳಿಗೆ ಮಾತ್ರ ದೊರೆಯುತ್ತದೆ. ಈ ಸೌಲಭ್ಯವು ಸಾಲ ಮರುಪಾವತಿಯ ಗಡುವಿನ ದಿನಾಂಕದವರೆಗೆ ಅಥವಾ ಪೂರ್ವವಾಗಿ ಸಾಲ ಮರುಪಾವತಿಯಾದ ದಿನಾಂಕ ಇದರಲ್ಲಿ ಯಾವುದು ಮೊದಲೋ ಆ ಅವಧಿಗೆ ಅನ್ವಯಿಸುತ್ತದೆ.
- 13) ನೇಕಾರರು ನೇಕಾರಿಕೆ ಉದ್ದೇಶಕ್ಕಾಗಿ ನೇಕಾರರ ಸಹಕಾರ ಸಂಘಗಳು / ಪತ್ತಿನ ಸಹಕಾರ ಸಂಘಗಳು / ಕೃಷಿ ಪತ್ತಿನ ಸಹಕಾರ ಸಂಘಗಳು / ಕೃಷಿಯೇತರ ಪತ್ತಿನ ಸಹಕಾರ ಸಂಘಗಳು / ಸಹಕಾರ ಬ್ಯಾಂಕ್ (ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್‌ಗಳು, ಪಟ್ಟಣ ಸಹಕಾರ ಬ್ಯಾಂಕ್, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ಗಳು ಹಾಗೂ ಇತರೆ ಕೈಗಾರಿಕಾ ಸಹಕಾರ ಬ್ಯಾಂಕ್‌ಗಳು) ಗಳಿಂದ ವಾರ್ಷಿಕ ಶೂನ್ಯ ದರದಲ್ಲಿ ಪಡೆದ ಸಾಲಕ್ಕೆ ಬಡ್ಡಿ ಸಹಾಯಧನ ನೀಡುವ ಬಗ್ಗೆ ಕ್ಲೆಂ ಬಿಲ್ಲುಗಳನ್ನು ಬ್ಯಾಂಕ್‌ಗಳು ಜಿಲ್ಲೆಯ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ / ಸಹಾಯಕ ನಿರ್ದೇಶಕರುಗಳ ಕಛೇರಿಗೆ

B. V. K. T.

ಕಳುಹಿಸತಕ್ಕದ್ದು. ಜಿಲ್ಲೆಯ ಕೈಮಗ್ಗ ಮತ್ತು ಜವಳಿ ಇಲಾಖೆಯ ಜಂಟಿ / ಉಪ / ಸಹಾಯಕ ನಿರ್ದೇಶಕರುಗಳು ಫಲಾನುಭವಿಗಳು ಪಡೆದ ಸಾಲವು ನೇಕಾರಿಕೆ ಮತ್ತು ನೇಕಾರಿಕೆಗೆ ಸಂಬಂಧಪಟ್ಟ ಚಟುವಟಿಕೆಗಳಾದ ಮಗ್ಗಗಳ ಸ್ಥಾಪನೆ, ಕಚ್ಚಾ ಮಾಲು ಖರೀದಿ ಮತ್ತು ಸಿದ್ಧ ವಸ್ತುಗಳ ಉತ್ಪಾದನೆ, ಮಗ್ಗ ಪೂರ್ವ ಚಟುವಟಿಕೆಗಳು ಮತ್ತು ಮಗ್ಗ ನಂತರದ ಸಂಸ್ಕರಣೆ ಚಟುವಟಿಕೆಗಳು ಇತ್ಯಾದಿ ಉದ್ದೇಶಗಳಿಗೆ ನೀಡುವ ಅಲ್ಪಾವಧಿ, ಮಧ್ಯಮಾವಧಿ ಮತ್ತು ಧೀರ್ಘಾವಧಿ ಸಾಲಗಳು ಮಾತ್ರ ಉಪಯೋಗವಾಗಿರುವ ಬಗ್ಗೆ ಹಾಗೂ ಸಂಬಂಧಿಸಿದ ಜಿಲ್ಲೆಯ ಲೆಕ್ಕಪರಿಶೋಧನಾ ಇಲಾಖೆಯ ಉಪ / ಸಹಾಯಕ ನಿರ್ದೇಶಕರುಗಳು ಬಡ್ತಿ ಸಹಾಯಧನಕ್ಕೆ ಸಂಬಂಧಿಸಿದಂತೆ ಪ್ರಸ್ತಾವನೆಯನ್ನು ಜಂಟಿಯಾಗಿ ಪರಿಶೀಲಿಸಿ ಜಂಟಿ ದೃಢೀಕರಣದೊಂದಿಗೆ ಸಾಲ ಪಡೆದ ದಾಖಲೆಗಳ ಪ್ರಸ್ತಾವನೆಯನ್ನು ಜವಳಿ ಅಭಿವೃದ್ಧಿ ಆಯುಕ್ತರಿಗೆ ಶಿಫಾರಸ್ಸು ಮಾಡತಕ್ಕದ್ದು.

14) ಕೃಷಿಯೇತರ / ಕೃಷಿ ಪತ್ತಿನ ಸಹಕಾರ ಸಂಘಗಳು / ನೇಕಾರರ ಸಹಕಾರ ಸಂಘಗಳು / ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ಗಳಿಗೆ ಸಂಯೋಜಿಸಲ್ಪಟ್ಟಿದ್ದಲ್ಲಿ ಸದರಿ ಸಹಕಾರ ಸಂಘಗಳ / ಬ್ಯಾಂಕ್‌ಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರು ಕ್ಷೇಂ ಬಿಲ್ಲುಗಳನ್ನು ತಯಾರಿಸಿ ವ್ಯವಸ್ಥಾಪಕ ನಿರ್ದೇಶಕರು, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಇವರಿಗೆ ಸಲ್ಲಿಸತಕ್ಕದ್ದು. ನಂತರ ವ್ಯವಸ್ಥಾಪಕ ನಿರ್ದೇಶಕರು ಕ್ಷೇಂಗಳನ್ನು ಪರಿಶೀಲಿಸಿ ಕ್ಷೋಧಿಸಿ ಜಿಲ್ಲೆಯ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ / ಸಹಾಯಕ ನಿರ್ದೇಶಕರುಗಳ ಕಛೇರಿಗೆ ಕಳುಹಿಸತಕ್ಕದ್ದು. ಜಿಲ್ಲೆಯ ಕೈಮಗ್ಗ ಮತ್ತು ಜವಳಿ ಇಲಾಖೆಯ ಜಂಟಿ / ಉಪ / ಸಹಾಯಕ ನಿರ್ದೇಶಕರುಗಳು ಫಲಾನುಭವಿಗಳು ಪಡೆದ ಸಾಲವು ನೇಕಾರಿಕೆ ಮತ್ತು ನೇಕಾರಿಕೆಗೆ ಸಂಬಂಧಪಟ್ಟ ಚಟುವಟಿಕೆಗಳಾದ ಮಗ್ಗಗಳ ಸ್ಥಾಪನೆ, ಕಚ್ಚಾ ಮಾಲು ಖರೀದಿ ಮತ್ತು ಸಿದ್ಧ ವಸ್ತುಗಳ ಉತ್ಪಾದನೆ, ಮಗ್ಗ ಪೂರ್ವ ಚಟುವಟಿಕೆಗಳು ಮತ್ತು ಮಗ್ಗ ನಂತರದ ಸಂಸ್ಕರಣೆ ಚಟುವಟಿಕೆಗಳು ಇತ್ಯಾದಿ ಉದ್ದೇಶಗಳಿಗೆ ನೀಡುವ ಅಲ್ಪಾವಧಿ, ಮಧ್ಯಮಾವಧಿ ಮತ್ತು ಧೀರ್ಘಾವಧಿ ಸಾಲಗಳು ಮಾತ್ರ ಉಪಯೋಗವಾಗಿರುವ ಬಗ್ಗೆ ಹಾಗೂ ಸಂಬಂಧಿಸಿದ ಜಿಲ್ಲೆಯ ಲೆಕ್ಕಪರಿಶೋಧನಾ ಇಲಾಖೆಯ ಉಪ / ಸಹಾಯಕ ನಿರ್ದೇಶಕರುಗಳು ಬಡ್ತಿ ಸಹಾಯಧನಕ್ಕೆ ಸಂಬಂಧಿಸಿದಂತೆ ಪ್ರಸ್ತಾವನೆಯನ್ನು ಜಂಟಿಯಾಗಿ ಪರಿಶೀಲಿಸಿ ಜಂಟಿ ದೃಢೀಕರಣದೊಂದಿಗೆ ಸಾಲ ಪಡೆದ ದಾಖಲೆಗಳ ಪ್ರಸ್ತಾವನೆಯನ್ನು ಜವಳಿ ಅಭಿವೃದ್ಧಿ ಆಯುಕ್ತರಿಗೆ ಶಿಫಾರಸ್ಸು ಮಾಡತಕ್ಕದ್ದು.

15) ಪಿಕಾರ್ಡ್ ಬ್ಯಾಂಕ್‌ಗಳಿಗೆ ಸಂಬಂಧಿಸಿದ ಕ್ಷೇಂ ಬಿಲ್ಲುಗಳನ್ನು ಕಸ್ಟಾರ್ಡ್ ಬ್ಯಾಂಕಿನ ಜಿಲ್ಲಾ ವ್ಯವಸ್ಥಾಪಕರು ತಯಾರಿಸಿ ಜಿಲ್ಲೆಯ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ / ಸಹಾಯಕ ನಿರ್ದೇಶಕರುಗಳ ಕಛೇರಿಗೆ ಕಳುಹಿಸತಕ್ಕದ್ದು. ಜಿಲ್ಲೆಯ ಕೈಮಗ್ಗ ಮತ್ತು ಜವಳಿ ಇಲಾಖೆಯ ಜಂಟಿ / ಉಪ / ಸಹಾಯಕ ನಿರ್ದೇಶಕರುಗಳು ಫಲಾನುಭವಿಗಳು ಪಡೆದ ಸಾಲವು ನೇಕಾರಿಕೆ ಮತ್ತು ನೇಕಾರಿಕೆಗೆ ಸಂಬಂಧಪಟ್ಟ ಚಟುವಟಿಕೆಗಳಾದ ಮಗ್ಗಗಳ ಸ್ಥಾಪನೆ, ಕಚ್ಚಾ ಮಾಲು ಖರೀದಿ ಮತ್ತು ಸಿದ್ಧ ವಸ್ತುಗಳ ಉತ್ಪಾದನೆ, ಮಗ್ಗ ಪೂರ್ವ ಚಟುವಟಿಕೆಗಳು ಮತ್ತು ಮಗ್ಗ ನಂತರದ ಸಂಸ್ಕರಣೆ ಚಟುವಟಿಕೆಗಳು ಇತ್ಯಾದಿ ಉದ್ದೇಶಗಳಿಗೆ ನೀಡುವ ಅಲ್ಪಾವಧಿ, ಮಧ್ಯಮಾವಧಿ ಮತ್ತು ಧೀರ್ಘಾವಧಿ ಸಾಲಗಳು ಮಾತ್ರ ಉಪಯೋಗವಾಗಿರುವ ಬಗ್ಗೆ ಹಾಗೂ ಸಂಬಂಧಿಸಿದ ಜಿಲ್ಲೆಯ ಲೆಕ್ಕಪರಿಶೋಧನಾ ಇಲಾಖೆಯ ಉಪ / ಸಹಾಯಕ ನಿರ್ದೇಶಕರುಗಳು ಬಡ್ತಿ ಸಹಾಯಧನಕ್ಕೆ ಸಂಬಂಧಿಸಿದಂತೆ ಪ್ರಸ್ತಾವನೆಯನ್ನು ಜಂಟಿಯಾಗಿ ಪರಿಶೀಲಿಸಿ ಜಂಟಿ ದೃಢೀಕರಣದೊಂದಿಗೆ ಸಾಲ ಪಡೆದ ದಾಖಲೆಗಳ ಪ್ರಸ್ತಾವನೆಯನ್ನು ಜವಳಿ ಅಭಿವೃದ್ಧಿ ಆಯುಕ್ತರಿಗೆ ಶಿಫಾರಸ್ಸು ಮಾಡತಕ್ಕದ್ದು.

B. V. K. S.

16) ಜವಳಿ ಅಭಿವೃದ್ಧಿ ಆಯುಕ್ತರು ಹಾಗೂ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಬೆಂಗಳೂರು ಇವರು ಕೈಮಗ್ಗ ಮತ್ತು ಜವಳಿ ಇಲಾಖೆಯ ವಿಭಾಗೀಯ / ಜಿಲ್ಲಾ ಮಟ್ಟದ ಅಧಿಕಾರಿಗಳಿಂದ ಬಂದ ಕ್ಲೇಂನ ಶಿಫಾರಸ್ಸುಗಳನ್ನು ಕೂಲಂಕುಷವಾಗಿ ಪರಿಶೀಲಿಸಿ ಬಡ್ತಿ ಸಹಾಯಧನವನ್ನು ಸಂಬಂಧಪಟ್ಟ ಸಹಕಾರ ಸಂಘ / ಸಂಸ್ಥೆ / ಬ್ಯಾಂಕ್‌ಗಳಿಗೆ ನೇರವಾಗಿ ಬಿಡುಗಡೆ ಮಾಡತಕ್ಕದ್ದು.

17) ಜವಳಿ ಅಭಿವೃದ್ಧಿ ಆಯುಕ್ತರು ಹಾಗೂ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಬೆಂಗಳೂರು ಇವರು ಈ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಅಗತ್ಯವಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳಲು ಅಗತ್ಯವಾದ ಮಾರ್ಗದರ್ಶನ ಮತ್ತು ಸೂಚನೆಗಳನ್ನು ನೀಡಲು ಸಕ್ಷಮ ಪ್ರಾಧಿಕಾರವಾಗಿರುತ್ತಾರೆ.

18) ಈ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕಾಲಕಾಲಕ್ಕೆ ಜವಳಿ ಅಭಿವೃದ್ಧಿ ಆಯುಕ್ತರು ಹಾಗೂ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಬೆಂಗಳೂರು ಇವರು ನೀಡಿದ ಸೂಚನೆಗಳನ್ನು ನೇಕಾರರ ಸಹಕಾರ ಸಂಘಗಳು / ಕೃಷಿ ಪತ್ತಿನ ಸಹಕಾರ ಸಂಘಗಳು / ಕೃಷಿಯೇತರ ಪತ್ತಿನ ಸಹಕಾರ ಸಂಘಗಳು ಎಲ್ಲಾ ಸಹಕಾರ ಬ್ಯಾಂಕ್‌ಗಳು ಪಾಲಿಸತಕ್ಕದ್ದು.

20) ಸದರಿ ಯೋಜನೆಗೆ ಸಂಬಂಧಿಸಿದಂತೆ ಸುಮಾರು 3500 ನೇಕಾರ ಫಲಾನುಭವಿಗಳಿಗೆ ಅಂದಾಜು ರೂ.1.50 ಕೋಟಿಗಳ ವೆಚ್ಚದ ಕುರಿತಂತೆ ಅಂಕಿ ಅಂಶಗಳ ವಿವರಣೆಯೊಂದಿಗೆ (ಫಲಾನುಭವಿಗಳು ಪಡೆದಿರುವ ಸಾಲ ಇತ್ಯಾದಿ) ಮತ್ತು ಒದಗಿಸಿರುವ ರೂ.1.50 ಕೋಟಿಗಳನ್ನು ನೇಕಾರರ ಪ್ಯಾಕೇಜ್ ಯೋಜನೆ ಲೆಕ್ಕಶೀರ್ಷಿಕೆ :2851-00-103-0-62-106 (ಸಹಾಯಧನ) ರಡಿ ವೆಚ್ಚ ಮಾಡಿ ಹೆಚ್ಚುವರಿ ಅನುದಾನದ ಅವಶ್ಯಕತೆ ಇದ್ದಲ್ಲಿ ಸೂಕ್ತ ಪ್ರಸ್ತಾವನೆಯನ್ನು ಸರ್ಕಾರಕ್ಕೆ / ಆರ್ಥಿಕ ಇಲಾಖೆಗೆ ಸಲ್ಲಿಸತಕ್ಕದ್ದು.


21) ಹಣ ಬಳಕೆ ಮಾಡಿರುವುದಕ್ಕೆ ಹಣ ಬಳಕೆ ಪ್ರಮಾಣ ಪತ್ರವನ್ನು ಹಾಗೂ ಕಾಲಕಾಲಕ್ಕೆ ಪ್ರಗತಿ ವರದಿಯನ್ನು ಕೇಂದ್ರ ಕಛೇರಿಗೆ ಕಡ್ಡಾಯವಾಗಿ ಸಲ್ಲಿಸತಕ್ಕದ್ದು.

22) ಸದರಿ ಯೋಜನೆ ಕುರಿತಂತೆ ಜವಳಿ ಅಭಿವೃದ್ಧಿ ಆಯುಕ್ತರು ಹಾಗೂ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ ರವರು ಮುಂದಿನ ಅಗತ್ಯ ಕ್ರಮಕೈಗೊಳ್ಳತಕ್ಕದ್ದು.

ಈ ಆದೇಶವನ್ನು ಆರ್ಥಿಕ ಇಲಾಖೆಯ ಹಿಂಬರಹ ಸಂಖ್ಯೆ: FD 529 EXP-1/2022, ದಿನಾಂಕ: 22-12-2022 ರಲ್ಲಿ ನೀಡಿರುವ ಸಹಮತಿಯ ಮೇರೆಗೆ ಹೊರಡಿಸಲಾಗಿದೆ.

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ

ಮತ್ತು ಅವರ ಹೆಸರಿನಲ್ಲಿ,


(ಬಿ.ವೆಂಕಟೇಶಮೂರ್ತಿ) 23/12/22.

ಸರ್ಕಾರದ ಉಪ ಕಾರ್ಯದರ್ಶಿ

ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ(ಜವಳಿ)

ಗೆ,

1. ಪ್ರಧಾನ ಮಹಾಲೇಖಪಾಲರು (ಜಿ & ಎಸ್.ಎಸ್.ಎ)/ (ಇ & ಆರ್.ಎಸ್.ಎ) (ಎ&ಇ), ಕರ್ನಾಟಕ ರಾಜ್ಯ ಬೆಂಗಳೂರು.

2. ಜವಳಿ ಅಭಿವೃದ್ಧಿ ಆಯುಕ್ತರು ಹಾಗೂ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ವನ ವಿಕಾಸ, 1 & 2ನೇ ಮಹಡಿ, 18ನೇ ಅಡ್ಡ ರಸ್ತೆ, ಮಲ್ಲೇಶ್ವರಂ, ಬೆಂಗಳೂರು-560 003.
3. ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತ, ಪ್ರಿಯದರ್ಶಿನಿ, ನೇಕಾರ ಭವನ, ವಿದ್ಯಾನಗರ, ಹುಬ್ಬಳ್ಳಿ-580 031.
4. ನಿರ್ದೇಶಕರು, ಸಹಕಾರ ಸಂಘಗಳ ಲೆಕ್ಕ ಪರಿಶೋಧನಾ ಇಲಾಖೆ, ನಂ.17, ಜಯನಿವಾಸ, ಶಂಕರಮಠ ರಸ್ತೆ, ಬಸವನಗುಡಿ, ಬೆಂಗಳೂರು 560 004.
5. ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರಾಜ್ಯ ಜವಳಿ ಮೂಲ ಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತ, ಟ್ರೇಡ್ ಸೆಂಟರ್, ನಂ.29/4, ಮೊದಲನೇ ಮಹಡಿ, ರೇಸ್ ಕೋರ್ಸ್ ರಸ್ತೆ, ಬೆಂಗಳೂರು-560 001.
6. ವ್ಯವಸ್ಥಾಪಕ ನಿರ್ದೇಶಕರು, ಕಾವೇರಿ ಹ್ಯಾಂಡ್ ಲೂಮ್ಸ್, ನಂ.49, ನೇಕಾರರ ಭವನ, ಮಾಡೆಲ್ ಹೌಸ್‌ಸ್ಟೇಟ್, ಬಸವನಗುಡಿ, ಬೆಂಗಳೂರು-560 004.
7. ಸಹಕಾರ ಸಂಘಗಳ ನಿಬಂಧಕರು, ನಂ.1, ಆಲಿ ಆಸ್ಕರ್ ರಸ್ತೆ, ಬೆಂಗಳೂರು 560 051.
8. ರಾಜ್ಯದ ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ.
7. ನಿರ್ದೇಶಕರು/ಜಂಟಿ ನಿರ್ದೇಶಕರು, ರಾಜ್ಯ ಹುಜೂರು ಖಜಾನೆ, ಕೆ.ಆರ್.ವೃತ್ತ, ಅಂಬೇಡ್ಕರ್ ರಸ್ತೆ, ಬೆಂಗಳೂರು.
8. ಎಲ್ಲಾ ವಲಯ/ವಿಭಾಗಗಳ ಜಂಟಿ ನಿರ್ದೇಶಕರುಗಳಿಗೆ.
9. ಶಾಖಾ ರಕ್ಷಾ ಕಡತ/ ಹೆಚ್ಚುವರಿ ಪ್ರತಿಗಳು.

ಪ್ರತಿ ಮಾಹಿತಿಗಾಗಿ:

1. ಮಾನ್ಯ ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿಗಳು, ವಿಧಾನ ಸೌಧ, ಬೆಂಗಳೂರು.
2. ಮಾನ್ಯ ಕೈಮಗ್ಗ ಮತ್ತು ಜವಳಿ ಹಾಗೂ ಸಕ್ಕರೆ ಸಚಿವರ ಆಪ್ತ ಕಾರ್ಯದರ್ಶಿ, ವಿಕಾಸ ಸೌಧ, ಬೆಂಗಳೂರು.
3. ಸರ್ಕಾರದ ಕಾರ್ಯದರ್ಶಿ(ಎಂ.ಎಸ್.ಎಂ.ಇ. & ಗಣಿ), ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ- ರವರ ಆಪ್ತ ಕಾರ್ಯದರ್ಶಿ, ವಿಕಾಸ ಸೌಧ, ಬೆಂಗಳೂರು.
4. ಸರ್ಕಾರದ ಅಧೀನ ಕಾರ್ಯದರ್ಶಿ, ಆರ್ಥಿಕ ಇಲಾಖೆ (ವೆಚ್ಚ-1), ವಿಧಾನ ಸೌಧ, ಬೆಂಗಳೂರು.